

ಹೇಳುವಾಗಲೆಲ್ಲಾ ಅದಾಗಲೇ ನನ್ನ ಪರವಾಗಿ ಪಾರ್ಟಿ ಕಟ್ಟಿದ್ದ ಹುಡುಗೀರು ಯೂನಿಫಾರಂನ ಕಾಲರ್ ಅಪ್ ಮಾಡಿಕೊಳ್ಳುವುದು ಗೋಪ್ಯವಾಗಿ ನಡೆದು ಅವಳ ಆಕ್ರೋಶಕ್ಕೆ ಅಜ್ಜವಾಗುತ್ತಿತ್ತು! ಆದರೆ ಅಂತರ್‌ಶಾಲಾ ಚರ್ಚಾಸ್ಪರ್ಧೆಗಳಿಗೆ ನಮ್ಮಿಬ್ಬರನ್ನೇ ಆಯ್ಕೆ ಮಾಡಿ ಕಲಿಸುವಾಗ 'ಪರ'ವಾದಿಯಾಗುತ್ತಿದ್ದ ನನ್ನ ನಿಧಾನಗತಿಗೂ 'ವಿರೋಧಿ'ಯಾಗುತ್ತಿದ್ದ ಅವಳ ತೀವ್ರಗತಿಗೂ ಬಹುಮಾನಗಳು ಲಭಿಸಿ ಒಟ್ಟಾರೆ ಪರಿಣಾಮವಾದ ರೋಲಿಂಗ್ ಶೀಲ್ಡನ್ನು ಮೆರವಣಿಗೆ ಮಾಡಿಕೊಂಡು ನಮ್ಮ ಶಾಲೆಗೆ ತರುತ್ತಿದ್ದ ವರ್ಣಿಸಲಸದಳವಾದ ವೈಭವವು ನಮ್ಮನ್ನು ಸ್ನೇಹದಿಂದ ಬೆಸೆಯಿತು.

ಮೊದಲೆಲ್ಲಾ ನನ್ನನ್ನು 'ಅಮೆ' ಎಂದು ಆಡಿಕೊಳ್ಳುತ್ತಿದ್ದ ನನ್ನ ತಮ್ಮ ಡಿಗ್ರಿಯಲ್ಲಿ ಪ್ರಾಣಿಶಾಸ್ತ್ರವನ್ನು ಓದಲಾರಂಭಿಸಿದ ನಂತರ 'ಸ್ಲಾತ್' ಎಂದು ಮರುನಾಮಕರಣ ಮಾಡಿ ಗೊಂದಲಗೊಳಿಸಿದ.

ಮೊದಲಾದರೆ 'ಅಮೆ-ಮೊಲದ ರೇಸಲ್ಲಿ ಗೆಲ್ಲೋದು ಅಮೆನೇಯ. Slow and steady wins the race' ಎಂದು ನನ್ನನ್ನು ನಾನು ಸಮರ್ಥಿಸಿಕೊಳ್ಳುತ್ತಿದ್ದೆ. ಆದರೆ, ಇದ್ದಾವುದಷ್ಟು ಸ್ಲಾತ್ ಎಂದು ತಲೆ ಕೆಡಿಸಿಕೊಳ್ಳುವಾಗ ಅದೊಂದು ಲೇಝು ಪ್ರಾಣಿಯೆಂದು ತಿಳಿದು 'ಛೇ, ಛೇ ಅಮೆಯಾಗಿದ್ದೇ ಒಳ್ಳೇದಿತ್ತು' ಎನಿಸುವಂತಾಯ್ತು. ಮರದ ರೆಂಬೆಯ ಮೇಲೆ ತೂಕಡಿಸುತ್ತಾ ಬಿದ್ದಿರುವ ಸ್ಲಾತ್‌ನ ಚಿತ್ರವನ್ನು ಟೀ-ಶರ್ಟ್‌ಗಳ ಮೇಲೆ ನೋಡುವಾಗಲೆಲ್ಲಾ ಏನಾದ್ರೂ ಅಮೆನೇ ಸರಿ ಎಂದು ಈಗಲೂ ಅನ್ನಿಸುವುದಿದೆ. ಬಹುಶಃ ಅದಕ್ಕೆ ಪುಷ್ಟಿಕೊಡುವ ಈ ನನ್ನ 'ಅಮೆ' ಹನಿಗವನವೂ ಕಾರಣವಾಗಿರಬಹುದು: ತನುವನಾವರಿಸಿದ ಚಿಪ್ಪ ಒಡವೆ ಸಿಂಗಾರ ತಲೆ ಒಳಗಳೆದು ಮುದುರಿಕೊಳ್ಳುವ ಧೀರ ನಿನ್ನಂತೆ ನನಗೂ ಇದ್ದಿದ್ದರೆ ದೇಹಕ್ಕೆ ಚಿಪ್ಪ ಗೋಡೆ



ಬಂಡೆಯಾಗಿ ಬಿದ್ದಿರುತ್ತಿದ್ದೆ ಯಾವುದಾದರೂ ಸಮುದ್ರದ ದಂಡೆ!

ಹಾಗೂ ಹೀಗೂ ನಿಧಾನಗತಿಯಲ್ಲೇ ಜೀವನ ಸಾಗಿಸುತ್ತಿದ್ದ ನನಗೆ ಬದುಕು ಮುನ್ನಡೆದಂತೆ ಅದರ ತೀವ್ರಗತಿಯೊಂದಿಗೆ ಹೆಜ್ಜೆ ಕೂಡಿಸುವುದು ಅಷ್ಟೇನೂ ಸುಲಭ ಸಾಧ್ಯವಾಗಿಲ್ಲ. ನಮ್ಮ ಕುಟುಂಬದಲ್ಲಿಯೇ ನಿಧಾನಕ್ಕೆ ಪ್ರಸಿದ್ಧಿಯಾಗಿದ್ದ ನನ್ನ ಈ ಹುಟ್ಟುಗುಣವನ್ನು ವಿವಾಹ ಸಂದರ್ಭದಲ್ಲಿ 'ಹುಡುಗಿ ನಿಧಾನಸ್ಥ' ಎಂದು ಧನಾತ್ಮಕವಾಗೇ ಪ್ರಾರಂಭಿಸಿ ಪತಿಯ ಬಂಧುವರ್ಗದಲ್ಲೂ ಪಸರಿಸುವಂತೆ ಮಾಡಿಬಿಟ್ಟರು. ಇದರಿಂದ ಪ್ರೇರಿತರಾದ ನನ್ನವರು ಕುಟುಂಬದ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಸಂದರ್ಭದಲ್ಲೂ ನನ್ನತ್ತ ತಿರುಗಿಯೂ ನೋಡದಂತಾದದ್ದು ಮಾತ್ರವಲ್ಲದೇ ಮಾತಿಗೆ ಮೊದಲೇ ಆತುರಪಡಿಸಲು ಮೊದಲಿಟ್ಟು

ಸಂಸಾರ ರಥದ ಮೇಲೆ ತಮ್ಮ ಮೂಲ ಗುಣವಾದ ಜಲ್ಮಿ ಝುಂಡಾವನ್ನು ಸ್ಥಾಪಿಸಿಯೇಬಿಟ್ಟರು. ಸುತ್ತಿನದೂ ನಮ್ಮ ಹಳ್ಳಿಯ ಸ್ನಿಗ್ಧ-ಶಾಂತ(ಒಮ್ಮೊಮ್ಮೆ ರಣ-ರೌದ್ರ) ವಾತಾವರಣದಂತಲ್ಲದೇ ನನ್ನ ಪರಿಸ್ಥಿತಿ:

ಗರಗರ ತಿರುಗು ಚಕ್ರದ
ಅಂಚಿಗೆ ಒಗೆಯಲ್ಪಟ್ಟ ಕಾಯ
ವಿರಮಿಸಲು ಬೆಂಬಿಡದ ಭಯ
ಸ್ವಲ್ಪ ತಂಗುವೆನೆಂದರೂ
ತಪ್ಪದ ಅಪಾಯ...!

ಎನ್ನುವಂತಾಗಿ ಪತಿ-
ಪ್ರಭುತ್ವದ ರಾಕೆಟ್
ತೇರಿನ ಚಕ್ರಕ್ಕೆ ಸಿಲುಕಿ

ಏರುಪೇರಾಗತೊಡಗಿತು. ಉದ್ಯೋಗಸ್ಥಳಾಗಿದ್ದ ನಾನು ಜಿಂದಗಿಯ ಓಟದೊಂದಿಗೆ ಒಂದಾಗಿ ಹೆಜ್ಜೆಗೂಡಿಸುವುದು ಅನಿವಾರ್ಯವಾಯಿತು. ಸ್ವಲ್ಪ ಸೀರಿಯಸ್ ಆಯ್ತೇನೋ! ಕ್ಷಮಿಸಿ, ಜಲ್ಲಿಯ ಪ್ರಭಾವ! ಎದ್ದಾಕ್ಷಣವೇ ದಡಬಡ ಕೆಲಸ ಮಾಡಿಕೊಂಡು, ಮಕ್ಕಳನ್ನು ಸ್ಕೂಲಿಗೆ ಸಿದ್ಧಮಾಡಿ, ನಿಂತುಕೊಂಡೇ ನಾಲ್ಕು ತುತ್ತು ನಾಶ್ತಾ ಸೇವಿಸಿ ನೆಮ್ಮದಿಯನ್ನು